



ಅರುಣ ಪಿ. ಭಟ್

ವಾರಭವಿಷ್ಯ: 15.06.2023ದಿಂದ 21.06.2023ವರೆಗೆ



ಮೇಷ

ವಿವೇಚನೆಯಿಂದ ಕಾರ್ಯಗಳಲ್ಲಿ ಪಾಲ್ಗೊಳ್ಳಿ. ಕೆಲವರ ಮಾತನ್ನು ನಂಬಿ ನಷ್ಟದ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಸಹೋದರರ ವಿಶ್ವಾಸ ಪಡೆಯಲು ಪ್ರಯತ್ನಿಸುವುದು ಸೂಕ್ತ. ನಿಮ್ಮ ವ್ಯಾಜ್ಯಗಳಿಗೆ ಸೂಕ್ತ ಪರಿಹಾರಗಳು ದೊರಕಲಿವೆ. ಆದಾಯ ಹೆಚ್ಚುವ ಅವಕಾಶ ವಿಪುಲವಾಗಿದೆ. ನಿಮ್ಮ ಕಾರ್ಯಗಳ ಪ್ರಗತಿಗೆ ಅತ್ಯುತ್ತಮ ಅವಕಾಶಗಳಿವೆ. ಶುಭದಿನ 18. ವಿಷ್ಣು ಸಹಸ್ರನಾಮ ಪಠಿಸಿ.




ಮಿಥುನ

ಆತ್ಮೀಯರ ಜೊತೆ ವಿವಾದಗಳು ಹೆಚ್ಚಾಗಬಹುದು. ಭೂ ವ್ಯಾಜ್ಯಗಳಿಂದ ಮನಸ್ಥಿತಿ ಹಾಳಾಗಬಹುದು. ಕೆಲಸದ ವಿಷಯದಲ್ಲಿ ಸಮಸ್ಯೆಗಳು ಉದ್ಭವವಾಗಲಿವೆ. ಒತ್ತಡಭರಿತ ವಿಚಾರಗಳಿಂದ ಖಿನ್ನತೆ ಆವರಿಸಲಿದೆ. ದೈಹಿಕ ಮತ್ತು ಮಾನಸಿಕ ಚೈತನ್ಯ ನೋಡಿಕೊಳ್ಳಿ. ಸವಾಲು ಪ್ರಗತಿಗೆ ಕಾರಣವಾಗಲಿದೆ. ಜನರೊಟ್ಟಿಗೆ ಕೆಲಸ ಮಾಡುವುದಕ್ಕೆ ಪ್ರೇರಣೆ ನೀಡುತ್ತದೆ. ಶುಭದಿನ 18. ಗಣಪತಿಗೆ 108 ದೂರ್ವಾಚನ ಮಾಡಿಸಿ.



ವೃಷಭ



ಕಟಕ

ಯೋಜಿತ ಕಾರ್ಯಗಳಲ್ಲಿ ವ್ಯವಸ್ಥಿತ ಕಾರ್ಯ ಮಾಡಲಿರಲಿವೆ. ಧನಾಗಮನ ಸರಾಗವಾಗಿ ನಡೆಯಲಿದೆ. ಲೇವಾದೇವಿ ವ್ಯವಹಾರಗಳಿಂದ ದೂರವಿರುವುದು ಲೇಸು. ಕುಟುಂಬದ ಜೊತೆಗೆ ಹೆಚ್ಚಿನ ಕಾಲ ಕಳೆಯಲಿರಲಿವೆ. ಆತ್ಮೀಯರೊಡನೆ ಮನಸ್ತಾಪ ಆಗದಂತೆ ನೋಡಿಕೊಳ್ಳುವುದು ಒಳ್ಳೆಯದು. ಸುಮಧುರವಾದ ಅನುಭವವನ್ನು ಪಡೆಯಲಿರಲಿವೆ. ಶುಭದಿನ 20. ಶ್ರೀವೆಂಕಟೇಶ್ವರ ಸ್ತೋತ್ರ ಪಠಿಸಿ.



ಸಿಂಹ

ಜನಪ್ರಿಯತೆ ಹೆಚ್ಚಾದಂತೆ ವಿರೋಧಿಗಳು ಹೆಚ್ಚಾಗಲಿದ್ದಾರೆ. ನಿಮಗೆ ತೊಂದರೆ ನೀಡುವ ವ್ಯಕ್ತಿಗಳನ್ನು ಗುರುತಿಸಿ ಆದಷ್ಟು ದೂರವಿಡುವುದು ಒಳ್ಳೆಯದು. ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಆರ್ಥಿಕ ವಿಷಯದಲ್ಲಿ ಸಂತ್ಯಜಿಯ ಭಾವನೆ ಮೂಡಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾದ ಪ್ರಗತಿ ಇದೆ. ಶುಭದಿನ 19. ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ.




ಕನ್ಯಾ



ತುಲಾ

ವ್ಯವಹಾರದ ನಿಮ್ಮ ತಿರುಗಾಟ ಹೆಚ್ಚಾಗಬಹುದು. ಸಾಲದ ಬಾಧೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ. ಭೂ ವ್ಯಾಜ್ಯವೊಂದಕ್ಕೆ ಶ್ರಮ ಹಾಕಲಿರಲಿವೆ. ಆದರೆ ವಿರೋಧಿ ಪಾಳಯದವರು ಈ ವಿಚಾರದಲ್ಲಿ ಇನ್ನಷ್ಟು ಸಮಸ್ಯೆಗೆ ಎಳೆಯಲಿದ್ದಾರೆ. ನಿವೃತ್ತಿ ಪ್ರತಿನಿಧಿಸುವ ಸಂಸ್ಥೆಯ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಸೂತ್ರಗಳನ್ನು ರೂಪಿಸಲಿರಲಿವೆ. ಶುಭದಿನ 19. ಚಂಡಿ ಪಾರಾಯಣ ಮಾಡಿ.



ವಾರ

ವಾರದ ಆರಂಭದಿಂದಲೇ ನಿಮ್ಮ ಕೆಲಸಗಳಿಗೆ ವೇಗ ನೀಡುತ್ತಿರಲಿವೆ. ನಿಮ್ಮ ಕಾರ್ಯ ಯೋಜನೆಗಳನ್ನು ಅಂತಿಮಗೊಳಿಸಲು ಅಧಿಕಾರಿಗಳ ನೆರವು ದೊರೆಯುತ್ತದೆ. ಇದರಿಂದ ನಿಮ್ಮ ಕೆಲಸ ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ. ವೈವಾಹಿಕ ಜೀವನವು ಸಂತಸದಾಯಕವಾಗಿರುತ್ತದೆ. ಚರ್ಚಾಕೂಟಗಳಲ್ಲಿ ಪಾಲ್ಗೊಳ್ಳಲಿರಲಿವೆ. ಶುಭದಿನ 16. ಶ್ರೀ ಲಕ್ಷ್ಮೀ ನರಸಿಂಹ ಪಂಚರತ್ನ ಓದಿ.



ವೃಶ್ಚಿಕ



ಧನಸ್ಸು

ಮಾನಸಿಕ ಕ್ಲೇಶಗಳು ನಿಮ್ಮ ಅಭಿವೃದ್ಧಿಗೆ ಮಾರಕವಾಗಬಹುದು. ಕೆಲವರಿಂದ ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ಕಂಡುಬರುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಕೌಟುಂಬಿಕ ಜೀವನದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಸಂತಾನ ನಿರೀಕ್ಷೆಯಲ್ಲಿ ಇರುವ ದಂಪತಿಗೆ ಶುಭ ಸುದ್ದಿ ಕೇಳುವ ಯೋಗ ಇದೆ. ಅನಾರೋಗ್ಯ ಸಮಸ್ಯೆ ಕಾಡಲಿವೆ. ಶುಭದಿನ 17. ಕಾಲಭೈರವನ ಸೇವೆ ಮಾಡಿ.



ಮಕರ

ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಕೋರ್ಟ್ ವ್ಯವಹಾರಗಳು ನಿಮ್ಮ ಪರವಾಗಿ ಆಗುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಜತೆ ಮುಖ್ಯವಾದ ಚರ್ಚೆ ನಡೆಸಲಿರಲಿವೆ. ಅಲರ್ಜಿ ಸೋಂಕು ಕಾಡುವ ಸಾಧ್ಯತೆ ಇದ್ದು, ಆರೋಗ್ಯ ಕ್ಷೀಣಿಸಬಹುದು. ಸಂಗಾತಿ ಜತೆಗೆ ಬಾಂಧವ್ಯ ಗಟ್ಟಿಯಾಗಲಿದೆ. ಉದ್ಯೋಗ ಸ್ಥಳದಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲಿರಲಿವೆ. ಶುಭದಿನ 19. ಸೌಂದರ್ಯ ಲಹರಿ ಪಠಿಸಿ.




ಮೀನ



ಕುಂಭ

ಅಪರಿಚಿತ ವ್ಯಕ್ತಿಗಳಿಂದ ನಿಮ್ಮ ಯೋಜನೆಗಳಲ್ಲಿ ನಷ್ಟವಾಗಬಹುದು. ವಾಹನದಲ್ಲಿ ಜಾಗೃತೆ ವಹಿಸುವುದು ಸೂಕ್ತ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರ ಕಾಣಬಹುದು. ಆರೋಗ್ಯ ಸಾಧಾರಣವಾಗಿ ಇರುತ್ತದೆ. ವಾರಾಂತ್ಯದಲ್ಲಿ ದೈಹಿಕ ಆಯಾಸ, ಆರೋಗ್ಯ ಸಮಸ್ಯೆಗಳು ಕಾಡಬಹುದು. ಯಾವುದೇ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಶುಭದಿನ 20. ಕನಕಧಾರಾ ಸ್ತೋತ್ರ ಪಠಿಸಿ.



ಮೀನ

ಕಲಿಕೆಯ ವಿಷಯಾಸಕ್ತಿ ತುಂಬಾ ಉತ್ತಮ ಮಟ್ಟದಲ್ಲಿ ಇರಲಿದೆ. ಸ್ನೇಹಿತರ ಜೊತೆಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಲು ಮುಂದಾಗಿ. ಆರ್ಥಿಕ ಸ್ಥಿತಿ ಮಧ್ಯಮ ಗತಿಯಲ್ಲಿ ನಡೆಯಲಿದೆ. ನಿಮ್ಮ ಒಳ್ಳೆ ಕೆಲಸಕ್ಕೆ ಮೆಚ್ಚುಗೆ, ಪುರಸ್ಕಾರಗಳು ಲಭಿಸಲಿವೆ. ಕೌಟುಂಬಿಕ ಜೀವನ ಆರಾಮವಾಗಿ ಇರುತ್ತದೆ. ಲೌಶಿಕ ವ್ಯವಹಾರಗಳಲ್ಲಿ ಸಂತ್ಯಜಿಯನ್ನು ಅನುಭವಿಸಲಿರಲಿವೆ. ಶುಭದಿನ 16. ಚಂಡಿ ಪಾರಾಯಣ ಮಾಡಿ.



ಮೀನ